

ಮಾಹಿತಿ ಹಕ್ಕು ಅಧಿನಿಯಮ-2005
ಸಾರ್ವಜನಿಕ ಸಂಸ್ಥೆಗಳು ಮಾಡಬೇಕಾದ ಕರ್ತವ್ಯಗಳು,

ಮಾಹಿತಿ ಹಕ್ಕು ಕೈಪಿಡಿ ಸೆಕ್ಷನ್ 4(1)(ಬಿ)

2020-21

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ,
ಉಪ ವಿಭಾಗ ಸಿಂದಗಿ.

ಅಧ್ಯಾಯನ - 1
ಸಾರ್ವಜನಿಕ ಸಂಸ್ಥೆಯ ಕರ್ತವ್ಯಗಳು ಮತ್ತು ಪ್ರಕಾರಗಳು.

[ಭಾಗ 4(1)(ಬಿ)(i)]

ಸಾರ್ವಜನಿಕ ಸಂಸ್ಥೆಯ ಕರ್ತವ್ಯ ಮತ್ತು ಪ್ರಕಾರಗಳ ವಿವರಗಳು.

ಕ್ರ.ಸಂ	ಸಂಸ್ಥೆಯ ಹೆಸರು	ವಿಳಾಸ	ಪ್ರಕಾರಗಳು	ಕರ್ತವ್ಯಗಳು
1	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಉಪ ವಿಭಾಗ ಸಿಂದಗಿ	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಉಪ-ವಿಭಾಗ ಸಿಂದಗಿ	1) ತಾಂತ್ರಿಕ ಶಾಖೆ 2) ಆಡಳಿತ ಶಾಖೆ	1) ತಾಲೂಕಾ ಮಟ್ಟದಲ್ಲಿಯ ರಸ್ತೆ ಮತ್ತು ಕಟ್ಟಡ ಅಭಿವೃದ್ಧಿ ಕಾಮಗಾರಿಗಳನ್ನು ಕೈಕೊಳ್ಳುವುದು 2) ಕಚೇರಿಯ ಆಡಳಿತವನ್ನು ನೋಡಿಕೊಳ್ಳುವುದು

ಅಧ್ಯಾಯನ - 2

ಸಾರ್ವಜನಿಕ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ಅಧಿಕಾರ ಹಾಗೂ ಕರ್ತವ್ಯಗಳು.

[ಭಾಗ 4(1)(ಬಿ)(ii)]

ಸಾರ್ವಜನಿಕ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನೌಕರರವ್ಯಾಪ್ತಿಯಲ್ಲಿರುವ ಅಧಿಕಾರ ಮತ್ತು ಕರ್ತವ್ಯಗಳ ವಿವರ

ಕ್ರ.ಸಂ	ಅಧಿಕಾರಿ/ ನೌಕರರ ಹೆಸರು	ಹುದ್ದೆ	ನಿರ್ವಹಿಸಬೇಕಾದ ಕರ್ತವ್ಯಗಳು	ಅಧಿಕಾರಗಳು
1	ಶ್ರೀ. ಎಂ.ಎಸ್.ನಿಡೋಣಿ. (ದಿನಾಂಕ: 30/11/2020 ರಿಂದ 23/06/2021) ಶ್ರೀ. ಆರ್.ಆರ್. ಕತ್ತಿ. (ದಿನಾಂಕ: 23/06/2021 ರಿಂದ 30/10/2021)	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	ಲೋಕೋಪಯೋಗಿ ಇಲಾಖೆ ಸಿಂದಗಿ ತಾಲೂಕು ವ್ಯಾಪ್ತಿಯಲ್ಲಿ ಬರುವ ರಸ್ತೆ ಮತ್ತು ಕಟ್ಟಡ ಎಲ್ಲಾ ಕಾಮಗಾರಿಗಳ ಪರಿವಿಕ್ಷಣೆ ಮಾಡುವುದು	ತಾಂತ್ರಿಕವಾಗಿ ಬರುವ ಎಲ್ಲಾ ಕಾಮಗಾರಿಗಳ ಪರಿವಿಕ್ಷಣೆ ಮಾಡುವುದು
2	ಶ್ರೀ. ಜಿ.ಎಸ್.ನಾರಾಯಣಕೆರೆ.	ಸಹಾಯಕ ಅಭಿಯಂತರರು	ಮಂಜೂರಾದ ಕಾಮಗಾರಿಗಳ ಅಂದಾಜು ಪತ್ರಿಕೆಯನ್ನು ತಯಾರಿಸುವುದು, ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುವುದು.	ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುವುದು.
3	ಶ್ರೀ. ರವಿ. ಸೋಲಾಪೂರ.	ಸಹಾಯಕ ಅಭಿಯಂತರರು	ಮಂಜೂರಾದ ಕಾಮಗಾರಿಗಳ ಅಂದಾಜು ಪತ್ರಿಕೆಯನ್ನು ತಯಾರಿಸುವುದು, ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುವುದು.	ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುವುದು.
4	ಶ್ರೀ.ಜಿ.ಬಿ.ಕರ್ನಾಳ	ಸಹಾಯಕ ಅಭಿಯಂತರರು-ವಿಭಾಗ2	ಮಂಜೂರಾದ ಕಾಮಗಾರಿಗಳ ಅಂದಾಜು ಪತ್ರಿಕೆಯನ್ನು ತಯಾರಿಸುವುದು, ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುವುದು.	ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುವುದು.
5	ಶ್ರೀ.ಎ.ಎಚ್.ತುಂಬಗಿ	ಸಹಾಯಕ ಅಭಿಯಂತರರು-ವಿಭಾಗ2	ಮಂಜೂರಾದ ಕಾಮಗಾರಿಗಳ ಅಂದಾಜು ಪತ್ರಿಕೆಯನ್ನು ತಯಾರಿಸುವುದು, ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುವುದು.	ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುವುದು.
6	ಶ್ರೀ. ಎಂ.ಎ.ತೊರವಿ.	ಪ್ರಥಮ ದರ್ಜೆ ಸಹಾಯಕ	ಕಚೇರಿಯ ಕೆಲಸ ನೋಡಿಕೊಳ್ಳುವುದು	ಕಚೇರಿಯ ಕೆಲಸ ನೋಡಿಕೊಳ್ಳುವುದು
7	ಸಿದ್ದಮ್ಮಾ. ವಿ. ಬಿರಾದಾರ.	ದ್ವಿತೀಯ ದರ್ಜೆ ಸಹಾಯಕ	-ಸದರ-	-ಸದರ-

ಅಧ್ಯಾಯ - 3

ಸಾರ್ವಜನಿಕ ಸಂಸ್ಥೆಯಲ್ಲಿರುವ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಬೇಕಾದಲ್ಲಿ ಅನುಸರಿಸಬೇಕಾದ
ನಿಯಮಗಳು

[ಭಾಗ 4(1)(ಬಿ)(iii)]

ಸಾರ್ವಜನಿಕ ಸಂಸ್ಥೆಗಳಲ್ಲಿ ಲಭ್ಯವಿರುವ ಅಧಿಕಾರದ ವ್ಯಾಪ್ತಿಯಲ್ಲಿ ಕೈಕೊಳ್ಳಬೇಕಾದ ನಿರ್ಧಾರದಲ್ಲಿ ಅನುಸರಿಸಬೇಕಾದ
ನಿಯಮಗಳು

ಕ್ರ.ಸಂ	ಚಟುವಟಿಕೆಗಳು	Description	ನಿರ್ಧಾರ ಕೈಗೊಳ್ಳುವ ವಿಧಾನದಲ್ಲಿ ಅನುಸರಿಸಬೇಕಾದ ನಿಯಮಗಳು	ಅಂತಿಮವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರಿ
1	ರಸ್ತೆಗಳು ಮತ್ತು ಕಟ್ಟಡಗಳು	ಕ್ರಿಯಾಯೋಜನೆಯನ್ನು ತಯಾರಿಸಿ ಅನುಮೋದನೆಗಾಗಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಅಂದಾಜು ಪತ್ರಿಕೆಯನ್ನು ಪರಿಶೀಲಿಸಿ ಆಡಳಿತಾತ್ಮಕ / ತಾಂತ್ರಿಕ ಮಂಜೂರಾತಿಗಾಗಿ ಸಲ್ಲಿಸುವುದು	1) ಲೋಕಪಯೋಗಿ ಇಲಾಖೆ ಸಂಹಿತೆ ಭಾಗ-1 ಮತ್ತು 2 2) ಕರ್ನಾಟಕ ಪಾರದರ್ಶಕ ನಿಯಮ 3) ಕರ್ನಾಟಕ ಆರ್ಥಿಕ ಸಂಹಿತೆ 4) ಲೋಕೋಪಯೋಗಿ ಇಲಾಖೆ ಅರ್ಥ ಸಂಹಿತೆ 1 ಮತ್ತು 2	1) ಕಾರ್ಯನಿರ್ವಾಹಕ ಅಭಿಯಂತರರು 2) ಅಧೀಕ್ಷಕ ಅಭಿಯಂತರರು 3) ಮುಖ್ಯ ಅಭಿಯಂತರರು

ಅಧ್ಯಾಯನ - 4

ಸೇವೆಗಳು / ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಿಡುಗಡೆಗೊಳಿಸಲು ಇರಬೇಕಾದ ಅಂಗೀಕೃತನಮೂನೆಗಳು

[ಭಾಗ 4(1)(ಬಿ)(iv)]

ಸಾರ್ವಜನಿಕ ಪ್ರಾಧಿಕಾರವು ತಮ್ಮಲ್ಲಿ ಲಭ್ಯವಿರುವ ಕಾರ್ಯಕ್ರಮಗಳು / ಸೇವೆಗಳನ್ನು ನೀಡುವಲ್ಲಿ ಯಾವ ಯಾವ ಮಾನದಂಡಗಳು / ಅಂಗೀಕೃತ ನಮೂನೆಗಳನ್ನು ಸ್ವಷ್ಟವಾದ ವಿವರಗಳು.

ಕ್ರ.ಸಂ	ಕಾರ್ಯಕ್ರಮ/ ಸೇವೆಗಳು	ಕಾರ್ಯನಿರ್ವಹಣೆಗಾಗಿ ನಿಗದಿಪಡಿಸಲಾದ ಮಾನದಂಡಗಳು	ಒದಗಿಸಲಾದ ಸಮಯ	ವಿವರಣೆಗಾಗಿ ನಾಗರಿಕ ಸನದು,ನಾಗರಿಕ ಸೇವೆಗಳಲ್ಲಿ ವಿವರಿಸಲಾದ ಅಧ್ಯಾನ ಸಾಮಗ್ರಿಗಳನ್ನು ಪರಾಮರ್ಶೆ
1	ರಸ್ತೆಗಳ ಮತ್ತು ಕಟ್ಟಡಗಳು	1)ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999 ಮತ್ತು ನಿಯಮಗಳು 2007 2)ಕರ್ನಾಟಕ ಲೋ.ಇ.ಸಂಹಿತೆ ಮತ್ತು ಆರ್ಥಿಕ ಸಂಹಿತೆ 1 ಮತ್ತು 2	ಕಾಮಗಾರಿಗಳ ಅಂದಾಜು ಮೊತ್ತದ ಆಧಾರದ ಮೇಲೆ ಅವಧಿಯನ್ನು ನಿಗದಿಪಡಿಸಲಾಗುವುದು	1)ಲೋಕೋಪಯೋಗಿ ಇಲಾಖೆ ಸಂಹಿತೆ ಭಾಗ-1 ಮತ್ತು 2 2) ಕರ್ನಾಟಕ ಪಾರದರ್ಶಕ ನಿಯಮ 3) ಲೋಕೋಪಯೋಗಿ ಆರ್ಥಿಕ ಸಂಹಿತೆ 1 ಮತ್ತು 2

ಅಧ್ಯಾಯನ - 5

ಸಾರ್ವಜನಿಕ ಸೇವೆಗಳು / ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಿಡುಗಡೆಗೊಳಿಸಲಾದ ನಿಯಮಗಳು,

[ಭಾಗ 4(1)(ಬಿ)(V)]

ಸಾರ್ವಜನಿಕ ಪ್ರಾಧಿಕಾರದ ಅಧೀನದಲ್ಲಿರುವ ಅಪರ್ಟಿಯಲ್ಲಿರುವ ಅಥವಾ ಉಪಯೋಗಿಸಲ್ಪಡುವ ನೌಕರರು/ ಅಧಿಕಾರಿಗಳಿಗೆ ಬಿಡುಗಡೆಗೊಳಿಸಲಾದ ಸಾರ್ವಜನಿಕ ಸೇವೆಗಳ / ಕಾರ್ಯಕ್ರಮಗಳ ಅನುಷ್ಠಾನಕ್ಕೇರುವ ಮಾಹಿತಿಗಳನ್ನೊಳಗೊಂಡ ಪಟ್ಟಿ ಅಥವಾ ನಮೂನೆಗಳ ವಿವರ.

- ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು
- ಕರ್ನಾಟಕ ಸರ್ಕಾರಿ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು
- ಕರ್ನಾಟಕ ಆರ್ಥಿಕ ಸಂಹಿತೆ
- ಸಾದಿಲ್ವಾರು ವೆಚ್ಚದ ಕೈಪಿಡಿ
- ಕರ್ನಾಟಕ ಖಜಾನೆ ಸಂಹಿತೆ
- ಚಾಲ್ತಿ ದರಪಟ್ಟಿ
- ಬಜೆಟ್ ಕೈಪಿಡಿ

ದಾಖಲೆಗಳು :

ತಾಂತ್ರಿಕ ಶಾಖೆ

- ಆಡಳಿತಾತ್ಮಕ ಅನುಮೋದನೆ ವಹಿ
- ತಾಂತ್ರಿಕ ಮಂಜೂರಾತಿ ವಹಿ

ಆಡಳಿತ ಶಾಖೆ

- ನಿಯತಕಾಲಿಕ ವಹಿ
- ವಿಷಯ ವಹಿ
- ರವಾನೆ ವಹಿ
- ಸ್ಥಳೀಯ ಬಟವಾಡೆ ಪುಸ್ತಕ
- ವ್ಯಯಕ್ತಿಕ ವಹಿ
- ದಿನಚರಿ ವಹಿ
- ಮಂಜೂರಾದ, ಕಾರ್ಯನಿರ್ವಹಿಸುತ್ತಿರುವ ಮತ್ತು ಖಾಲಿ ಹುದ್ದೆಗಳ ವಹಿ
- ನೌಕರರ ಸೇವಾ ವಹಿ
- ಇನ್‌ಕಂಬೆನ್ಸಿ ವಹಿ
- ಕಾರ್ಯನಿರ್ವಹಣಾ (ರಹಸ್ಯ) ವರದಿಗಳ ದಾಖಲು ವಹಿ
- ಸ್ಥಿರ ಆಸ್ತಿ ಮತ್ತು ಚರ ಆಸ್ತಿ ವಿವರಣಾ ವಹಿ
- ನಿವೃತ್ತಿ ವೇತನ ನಿಗಾ ವಹಿ
- ದೂರವಾಣಿ ಟೆಂಕ್ರಾಲ ವಹಿ
- ನಿಯತಕಾಲಿಕಗಳ ನಿಗಾ ವಹಿ
- ನೌಕರರ ಮನೆ ವಿಳಾಸ ಮಾಹಿತಿ ವಹಿ
- ಕಾಮಗಾರಿಗಳ ವೆಚ್ಚದ ರಜಿಸ್ಟರ್
- ನ್ಯಾಯಾಲಯ ಪ್ರಕರಣಗಳ ವಹಿ

ಅಧ್ಯಾಯನ-6

ಸಾರ್ವಜನಿಕ ಪ್ರಾಧಿಕಾರದ ಅಧೀನದಲ್ಲಿರುವ ದಾಖಲೆಗಳನ್ನು ವಿಷಯವಾರು ವಿಭಾಗವಾರು

ವಿಂಗಡಣೆ ಮಾಡಿಕೊಂಡಿರುವುದು.ಭಾಗ 4(1)(ಬಿ)(Vi)]

ಸಾರ್ವಜನಿಕ ಪ್ರಾಧಿಕಾರಕ ಸುಪರ್ದಿಯ ಅಧೀನದಲ್ಲಿರುವ ದಾಖಲೆಗಳನ್ನು ವಿಷಯವಾರಿ /ವಿಭಾಗವಾರು ಮಾಹಿತಿಗಳನ್ನು ವಿಂಗಡಣೆ ಮಾಡಿರುವ ಅಧಿಕೃತ ದಾಖಲೆಯ ವಿವರಗಳು.

ತಾಂತ್ರಿಕ ಶಾಖೆ :

- 1) ಮುಖ್ಯ ಅಭಿಯಂತರರ, ಅಧಿಕ್ಷಕ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರ ಮಟ್ಟದಲ್ಲಿ ಮಂಜೂರಾದ ಅಂದಾಜು ಪತ್ರಿಕೆಗಳು ಮತ್ತು ಕಡತಗಳು.
- 2) ಕಾಮಗಾರಿ ಪ್ರಗತಿಯ ವರದಿಗಳು.
- 3) ವಾರ್ಷಿಕ ಯೋಜನೆ ವರದಿಗಳು.

ಆಡಳಿತ ಶಾಖೆ :

- 1) ವಾರ್ಷಿಕ ಆಡಳಿತ ವರದಿಗಳು
- 2) ಸಾಮಾನ್ಯ ಸ್ವೀಕೃತಿ ವಹಿ
- 3) ಸ್ವಾಂಪ ವಹಿ
- 4) ಹಾಜರಿ ಪುಸ್ತಕ
- 5) ದಾಖಲು ವಹಿ
- 6) ಸಿಬ್ಬಂದಿಗಳ ವೇತನ ಬಿಲ್ಲುಗಳು
- 7) ಸಿಬ್ಬಂದಿಗಳ ಸಾಮಾನ್ಯ ನಗದು ಪುಸ್ತಕ
- 8) ನ್ಯಾಯಾಲಯ ಪ್ರಕರಣಗಳು
- 9) ಪಿಂಚಣಿ ಪ್ರಕರಣಗಳು
- 10) ಕಚೇರಿ ಆದೇಶಗಳು.
- 11) ಕಾಮಗಾರಿಗಳ ವೆಚ್ಚದ ರೆಜಿಸ್ಟರ್
- 12) ಪಿರೋಪಕರಣಗಳ ಮತ್ತು ಇತರ ಸಾಮಗ್ರಿಗಳ ವಹಿ
- 13) ಕಚೇರಿಯ ಆದೇಶದ ವಹಿ

ಅಧ್ಯಾಯ - 7

ಸಾರ್ವಜನಿಕ ಪ್ರಾಧಿಕಾರಗಳು ಸಮಗ್ರ ನೀತಿಗಳನ್ನು ರೂಪಿಸುವುದು ಮತ್ತು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳ ಸಲಹೆ / ಭಾಗವಹಿಸುವಿಕೆಯನ್ನು ಕುರಿತು ವಿವರಗಳು.

[ಭಾಗ 4(1)(ಬಿ)(Vii)]

ಸಾರ್ವಜನಿಕ ಪ್ರಾಧಿಕಾರಗಳು ನೀತಿಗಳನ್ನು ರೂಪಿಸುವುದು / ಸಾರ್ವಜನಿಕರಲ್ಲಿ ಸಂಪರ್ಕವಿರುವ ಪ್ರತಿನಿಧಿಗಳ ಸಲಹೆಗಳನ್ನು ಪಡೆಯುವ ವ್ಯವಸ್ಥೆಯನ್ನು ಅಳವಡಿಸುವುದು.

ಕ್ರ.ಸಂ	ಕಾರ್ಯಕ್ರಮ / ಸೇವೆಗಳು	ನೀತಿಗಳನ್ನು ರೂಪಿಸುವುದು ಮತ್ತು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳಿಂದ ಸಲಹೆಗಳನ್ನು ಪಡೆಯಲು ವ್ಯವಸ್ಥೆ ಮಾಡುವುದು	ನೀತಿಗಳನ್ನು ರೂಪಿಸುವುದು ಮತ್ತು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳಿಂದ ಸಲಹೆಗಳನ್ನು ಪಡೆಯಲು ವ್ಯವಸ್ಥೆ ಮಾಡುವುದು ಮತ್ತು ಕಾಮಗಾರಿ ಅನುಷ್ಠಾನಗೊಳಿಸುವುದು
1	ರಸ್ತೆಗಳು ಮತ್ತು ಕಟ್ಟಡಗಳು	ಚುನಾಯಿತ ಜನಪ್ರತಿನಿಧಿಗಳ ಸಲಹೆ ಮೇರೆಗೆ ನೀತಿಗಳನ್ನು ರೂಪಿಸುವುದು ಮತ್ತು ಅದನ್ನು ಅನುಷ್ಠಾನಗೊಳಿಸಲು ಸಾಮಾನ್ಯ ಸಭೆಯನ್ನು ಕರೆಯಲಾಗುವುದು	ಚುನಾಯಿತ ಜನಪ್ರತಿನಿಧಿಗಳ ಸಲಹೆ ಮೇರೆಗೆ ನೀತಿಗಳನ್ನು ರೂಪಿಸುವುದು ಮತ್ತು ಅದನ್ನು ಅನುಷ್ಠಾನಗೊಳಿಸಲು ಸಾಮಾನ್ಯ ಸಭೆಯನ್ನು ಕರೆಯಲಾಗುವುದು

ಅಧ್ಯಾಯನ - 8

ಸಾರ್ವಜನಿಕ ಪ್ರಾಧಿಕಾರದ ಭಾಗವಾರು ಮಂಡಳಿಗಳು ಸಮಿತಿಗಳು ಮತ್ತು ಇತರೆ ಸಂಸ್ಥೆಗಳನ್ನು ದಾಖಲಿಸುವುದು.

[ಭಾಗ 4(1)(ಬಿ)(Viii)]

ಸಾರ್ವಜನಿಕ ಪ್ರಾಧಿಕಾರದ ಮಂಡಳಿಗಳು ಸಮಿತಿಗಳು ಮತ್ತು ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ಮಾಹಿತಿಗಳು.

ಕ್ರ.ಸಂ	ಸಾರ್ವಜನಿಕ ಪ್ರಾಧಿಕಾರವು ಒಳಗೊಂಡಿರುವ ಮಂಡಳಿಗಳು ಪರಿಷತಗಳು ಸಮಿತಿಗಳು ಮತ್ತು ಇತರೆ ನಿಕಾಯಗಳ ಹೆಸರು	ಯಾರಲ್ಲರನ್ನು ಒಳಗೊಂಡಿರುದೆ	ಅಧಿಕಾರಿಗಳು ಮತ್ತು ಕಾರ್ಯಗಳು	ಇವುಗಳ ಸಭೆಯ ನಡವಳಿಗಳನ್ನು ಸಾರ್ವಜನಿಕರು ಪಡೆಯುವುದಕ್ಕೆ ಅಪಕಾಶ ಇದೆಯೇ
1	ಇಲಾಖೆಯಲ್ಲಿರುವ ಮಂಡಳಿಗಳು ಸಮಿತಿಗಳು ಮತ್ತು ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ಮಾಹಿತಿಗಳು ಏನು ಇರುವದಿಲ್ಲ.			

ಅಧ್ಯಾಯನ - 9

ಅಧಿಕಾರಿಗಳು ಮತ್ತು ನೌಕರರ ನಿರ್ದೇಶಿಕೆ(Directory)

[ಭಾಗ 4(1)(ಬಿ)(ix)]

ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್

ಕ್ರ.ಸಂ	ಅಧಿಕಾರಿಗಳ ಹೆಸರು	ಪದನಾಮ/ಹುದ್ದೆ	ಕಚೇರಿ ವಿಳಾಸ	ಸಂಪರ್ಕಿಸುವ ಸಂಖ್ಯೆ/ಇ-ಮೇಲ್
1	ಶ್ರೀ. ಎಂ. ಎಸ್. ನಿಡೋಕೆ.	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಉಪ-ವಿಭಾಗ ಸಿಂದಗಿ.	08488-221197 E-Mail: aleepwdsindagi@gmail.com
2	ಶ್ರೀ. ಜಿ.ಎಸ್.ನಾರಾಯಣಕರ.	ಸಹಾಯಕ ಅಭಿಯಂತರರು	-ಸದರ-	-ಸದರ-
3	ಶ್ರೀ. ರವಿ. ಸೋಲಾಪೂರ.	ಸಹಾಯಕ ಅಭಿಯಂತರರು	-ಸದರ-	-ಸದರ-
4	ಶ್ರೀ.ಜಿ.ಬಿ.ಕರ್ನಾಳ	ಸಹಾಯಕ ಅಭಿಯಂತರರು- ವಿಭಾಗ2	-ಸದರ-	-ಸದರ-
5	ಶ್ರೀ.ಎ.ಎಚ್.ತುಂಬಗಿ	ಸಹಾಯಕ ಅಭಿಯಂತರರು- ವಿಭಾಗ2	-ಸದರ-	-ಸದರ-
6	ಶ್ರೀ. ಎಂ.ಐ.ತೊರವಿ.	ಪ್ರ.ದ.ಸ	-ಸದರ-	-ಸದರ-
7	ಸಿದ್ದಮ್ಮಾ. ವಿ. ಬಿರಾದಾರ.	ದ್ವಿ.ದ.ಸ	-ಸದರ-	-ಸದರ-

ಅಧ್ಯಾಯನ - 10

ಸಾರ್ವಜನಿಕ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನೌಕರರ ಕಾಯ್ದೆ
ನಿಯಮನುಸಾರವಾಗಿ ಮಾಸಿಕ ವೇತನ, ಇತರೆ ಪರಿಹಾರ ಭತ್ಯೆಗಳು ಸ್ಥಿರವಿಂತೆ

[ಭಾಗ 4(1)(ಬಿ)(X)]

ಸಾರ್ವಜನಿಕ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನೌಕರರು ಪಡೆಯುತ್ತಿರುವ
ಮಾಸಿಕ ವೇತನ, ಇತರೆ ಪರಿಹಾರ ಭತ್ಯೆಗಳ ಮಾಹಿತಿಗಳು.

ಕ್ರ.ಸಂ	ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನೌಕರರ ಹೆಸರು	ಹುದ್ದೆ ಸಂಸ್ಥೆಯ ವಿಭಾಗದ ವಿವರ	ಮಾಸಿಕ ವೇತನ (ರೂ. ಗಳಲ್ಲಿ)
ತಾಂತ್ರಿಕ ಶಾಖೆ			
1	ಶ್ರೀ.ಆರ್. ಆರ್. ಕತ್ತಿ	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	76300-00
2	ವಕೀಲ ಅಹಮದ್.	ಸಹಾಯಕ ಅಭಿಯಂತರರು	45300-00
3	ಶ್ರೀ. ನಾಗರಾಜ. ಆಚಾರಿ.	ಸಹಾಯಕ ಅಭಿಯಂತರರು-2	55350-00
4	ಶ್ರೀ.ಜಿ.ಬಿ.ಕರ್ನಾಳ	ಸಹಾಯಕ ಅಭಿಯಂತರರು-ವಿಭಾಗ2	56800-00
5	ಶ್ರೀ.ಎ.ಎಚ್.ತುಂಬಗಿ	ಕಿರಿಯ ಅಭಿಯಂತರರು.	51400-00
ಆಡಳಿತ ಶಾಖೆ			
1	ಶ್ರೀ.ಎಸ್.ಬಿ. ಬಿರಾದಾರ.	ಪ್ರಥಮ ದರ್ಜೆ ಸಹಾಯಕ	28950-00
2	ಸಿದ್ದಮ್ಮ. ವಿ. ಬಿರಾದಾರ	ದ್ವಿತೀಯ ದರ್ಜೆ ಸಹಾಯಕ	38850-00

ಅಧ್ಯಾಯ - 11

ಪ್ರತಿಯೊಂದು ಅಂಗ ಸಂಸ್ಥೆಗಳಿಗೆ ವಾರ್ಷಿಕ ಅಂದಾಜು ಖರ್ಚು ವೆಚ್ಚಗಳ ವಿವರಗಳು ಇತರ ಯೋಜನೆಗಳು ಸೇರಿದಂತೆ.

[ಭಾಗ 4(1)(ಬಿ)(Xi)]

ಅನುಷ್ಠಾನಗೊಳಿಸುತ್ತಿರುವ ಯೋಜನೆಗಳು ಇತರೆ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ.

ಕ್ರ.ಸಂ	ಅಂಗ ಸಂಸ್ಥೆಗಳ ವಿವರ	ಯೋಜನೆಗಳು /ಕಾರ್ಯಕ್ರಮಗಳ/ ಯೋಜನೆಗಳು /ಯಾವ ಯೋಜನೆಗಳಿಂದ ಬಿಡುಗಡೆಯಾದ ಮೊತ್ತ(ರೂ. ಲಕ್ಷಗಳಲ್ಲಿ)	ಕಳೆದ ಹಿಂದಿನ ವರ್ಷದಲ್ಲಿ ಮಾಡಲಾದ ಖರ್ಚು ವೆಚ್ಚಗಳ ವಿವರ	ನೀರಿಕ್ಷಿಸಲಾದ ಖರ್ಚು ವೆಚ್ಚಗಳು (ರೂ . ಲಕ್ಷಗಳಲ್ಲಿ)	ಅನುದಾನವನ್ನು ವಿತರಿಸುವ ಬಗ್ಗೆ ವಿವರಗಳು (Website,Report,Notice Board Etc)
1	2020-21ನೇ ಲೆಕ್ಕ ಶಿಷ್ಟೀಕೆ 5054-04-337-0-01-133 (ಯೋಜನೆ) ಜಿಲ್ಲಾ ಮತ್ತು ಇತರೆ ರಸ್ತೆಗಳು ವಿಶೇಷ ಅಭಿವೃದ್ಧಿ ಯೋಜನೆ (SDP-GENERAL)	248.17	248.14	248.14	
2	2020-21ನೇ ಲೆಕ್ಕ ಶಿಷ್ಟೀಕೆ 5054-04-337-0-01-135 ಜಿಲ್ಲಾ ಮತ್ತು ಇತರೆ ರಸ್ತೆಗಳು ವಿಶೇಷ ಅಭಿವೃದ್ಧಿ ಯೋಜನೆ - ಪರಿಶಿಷ್ಟ ಜಾತಿ ಉಪ ಯೋಜನೆ (SDP-SCP)	98.75	98.75	98.75	
3	2020-21ನೇ ಲೆಕ್ಕ ಶಿಷ್ಟೀಕೆ ಶಿಷ್ಟೀಕೆ 5054-04-337-0-01-136 ಜಿಲ್ಲಾ ಮತ್ತು ಇತರೆ ರಸ್ತೆಗಳು ವಿಶೇಷ ಅಭಿವೃದ್ಧಿ ಯೋಜನೆ - ಗಿರಿಜನ ಉಪ ಯೋಜನೆ (ಏಆಕ-ವಿಐಕ)	77.94	77.93	77.93	
4	2020-21ನೇ ಲೆಕ್ಕ ಶಿಷ್ಟೀಕೆ 5054-04-337-0-01- ಜಿಲ್ಲಾ ಮತ್ತು ಇತರೆ ರಸ್ತೆ 422-ಪರಿಶಿಷ್ಟ ಜಾತಿ ಉಪಯೋಜನೆ (ಏಅಐಕ)	364.86	364.85	364.85	
5	2020-21ನೇ ಲೆಕ್ಕ ಶಿಷ್ಟೀಕೆ 5054-04-337-0-01-423 ಪರಿಶಿಷ್ಟ ಪಂಗಡ ಉಪಯೋಜನೆ (TSP)	45.49	45.48	45.48	
6	2020-21ನೇ ಲೆಕ್ಕ ಶಿಷ್ಟೀಕೆ 5054-04-337-0-01-423 ಪರಿಶಿಷ್ಟ ಪಂಗಡ ಉಪಯೋಜನೆ (TSP)	37.32	37.32	37.32	

ಅನುಸರಿಸಬೇಕಾದ ರೀತಿ ನಿಯಮಗಳು
ಸಾರ್ವಜನಿಕ ಪ್ರಾಧಿಕಾರವು ಜನೋಪಯುಕ್ತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ

[ಭಾಗ 4(1)(ಬಿ)(Xii)]

ಸಾರ್ವಜನಿಕ ಪ್ರಾಧಿಕಾರದಿಂದ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳಲ್ಲಿ ಸಹಾಯಕ ಧನ ಪಡೆಯುವ ಅರ್ಹತೆ, ಸ್ವರೂಪ, ಯಾವ ಅಧಿಕಾರಿಗಳಿಂದ ಅನುಷ್ಠಾನಗೊಳ್ಳುತ್ತಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಅನುಸರಿಸಬೇಕಾದ ನಿಯಮಗಳು.

ಕ್ರ.ಸಂ	ಕಾರ್ಯಕ್ರಮ /ಚಟುವಟಿಕೆಯ ಹೆಸರು	ಸಹಾಯಧನದ ಸ್ವರೂಪ ಮತ್ತು ಪ್ರಮಾಣ	ಸಹಾಯಧನ ನೀಡಲು ಅರ್ಹತಾ ಮಾನದಂಡಗಳು	ಸಹಾಯ ಧನ ಮಂಜೂರು ಮಾಡುವ ಅಧಿಕಾರಿ/ಹುದ್ದೆ
1	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳ ನಿರ್ವಹಣಾ ವಿವರ ಮತ್ತು ಅದಕ್ಕೆ ಒದಗಿಸಲಾದ ಅನುದಾನ ಮತ್ತು ಫಲಾನುಭವಿ ವಿವರಗಳು ಸಹಾಯಧನ ನೀಡುವ ಕಾರ್ಯಕ್ರಮಗಳು ಇಲ್ಲ.			

3. ಸಹಾಯಧನ ನೀಡಲು ಇರುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅನುಸರಿಸಬೇಕಾದ ರೀತಿ ನಿಯಮಗಳು.

ಕ್ರ.ಸಂ	ಕಾರ್ಯಕ್ರಮ /ಚಟುವಟಿಕೆಯ ಹೆಸರು	ಅರ್ಜಿ ಸಲ್ಲಿಸುವ ವಿಧಾನ	ಮಂಜೂರಾತಿ ವಿಧಾನ	ಖರ್ಚು ವೆಚ್ಚದ ವಿಧಾನ
1	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳ ನಿರ್ವಹಣಾ ವಿವರ ಮತ್ತು ಅದಕ್ಕೆ ಒದಗಿಸಲಾದ ಅನುದಾನ ಮತ್ತು ಫಲಾನುಭವಿ ವಿವರಗಳು ಸಹಾಯಧನ ನೀಡುವ ಕಾರ್ಯಕ್ರಮಗಳು ಇಲ್ಲ.			

ಅಧ್ಯಾಯನ - 13

ಸಾರ್ವಜನಿಕ ಪ್ರಾಧಿಕಾರದಿಂದ ಅಧಿಕೃತವಾಗಿ ಸಹಾಯ ಪಡೆದು, ಪಡೆಯುವವರ ರಿಯಾಯಿತಿ ಮತ್ತು ಅನುಮತಿ ಪಡೆದವರ ಬಗ್ಗೆ ವಿವರನೆಯನ್ನು ಹೊಂದುವುದು

[ಭಾಗ 4(1)(ಬಿ)(Xiii)]

ಪ್ರತಿಯೊಂದು ಕಾರ್ಯಕ್ರಮದಲ್ಲಿ ಪಡೆದ ಫಲಾನುಭವಿಗಳ ಹೆಸರು ಮತ್ತು ವಿಳಾಸ / ಪ್ರತಿಯೊಂದು ಯೋಜನೆಗೆ ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.

ಸಂಸ್ಥೆಯಿಂದ ಪಡೆದ ಫಲಾನುಭವಿಗಳು :

ಕಾರ್ಯಕ್ರಮ ಹೆಸರು / ಯೋಜನೆಯ ಹೆಸರು :

ಕ್ರ.ಸಂ	ಪ್ರಯೋಜನೆ ಪಡೆದ ಸಂಸ್ಥೆಯ ಹೆಸರು ಮತ್ತು ವಿಳಾಸ	ಯಾವಾಗಲೂ ಪ್ರಯೋಜನವನ್ನು ಮಂಜೂರು ಮಾಡಲಾಗಿದೆ	ಮಂಜೂರಿಯಾದ ದಿನಾಂಕ	ಮಂಜೂರು ಮಾಡಿದ ಅಧಿಕಾರಿಯ ಹೆಸರು ಮತ್ತು ಪದನಾಮ
1	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳು ಇರುವುದಿಲ್ಲ.			

3. ಸಹಾಯಕ ಧನ ಇರುವ ಯೋಜನೆಯನ್ನು ಕಾರ್ಯಗತಗೊಳಿಸುವ ವಿಧಾನ

ಕ್ರ.ಸಂ	ಕಾರ್ಯಕ್ರಮದ ಹೆಸರು	ಅರ್ಜಿ ಹಾಕುವ ವ್ಯವಸ್ಥೆ ಮತ್ತು ವಿಧಾನ	ಅನುದಾನ ಮಂಜೂರಾತಿಯ ವಿಧಾನ	ಹಣ ಬಿಡುಗಡೆ ಮಾಡುವ ವಿಧಾನ
1	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳು ಇರುವುದಿಲ್ಲ.			

ಅಧ್ಯಾಯನ - 14

ಲಭ್ಯವಿರುವ ಮಾಹಿತಿಯು ವಿದ್ಯುನ್ಮಾನ ರೂಪದಲ್ಲಿ ದೊರಕಿಸುವುದು.

[ಭಾಗ 4(1)(ಬಿ)(Xiv)]

ಇಲಾಖೆಯ ಹಲವಾರು ಯೋಜನೆಗಳ ಮಾಹಿತಿಯನ್ನು ವಿದ್ಯುನ್ಮಾನ ರೂಪದಲ್ಲಿ ದೊರಕಿಸುವ ವಿವರ.

(Floppy, CD, VCD, Web site, Internet, etc.,)

ಕ್ರ.ಸಂ	ವಿದ್ಯುನ್ಮಾನ	Description (Site address/ location Whereavailable etc)	ಬಿರುದುಗಳು Contents or title	Designation and address of the custodian of information held by whom?
1		ಇಲಾಖೆಯಲ್ಲಿ ವೆಬ್ ಸೈಟ್ ಯಾವುದೂ ಇಲ್ಲ. ಆದರೇ ಇ-ಮೇಲ್ ಮುಖಾಂತರ ಮಾಹಿತಿಯನ್ನು ಪಡೆಯಲು ಅರ್ಜಿ ಸಲ್ಲಿಸಬಹುದು ಇ-ಮೇಲ್ ವಿವರ ಕೆಳಗಿನಂತಿದೆ.		

E-mail: www.kpwd.gov.in 2021-22 for the year of dated: 26/10/2022

Particulars of Facilities available to Citizens for Obtaining Information

[ಭಾಗ 4(1)(ಬಿ)(xv)]

Describe the particulars of information dissemination mechanisms in place /facilities available to the public for accessing of informations.

sl.No	Facility	Description (Location Facility/Name etc)	Details of Information Made availabe
1		ಇಲ್ಲ	

ಅಧ್ಯಾಯನ - 16
ಸಾರ್ವಜನಿಕ ಪ್ರಾಧಿಕಾರ ಅಧಿಕಾರಿಯ ಹೆಸರು ಪದನಾಮ
[ಭಾಗ 4(1)(ಬಿ)(xvi)]

Please provide contact information about the Public information officers and Assistant Public Information Officers designated for various offices /administrative units and Appellate Authority / Officer(s) for the public authority in the followings format.

ಸಾರ್ವಜನಿಕ ಮಾಹಿತಿ ಅಧಿಕಾರಿ

ಕ್ರ.ಸಂ	ಕಚೇರಿಯ ಹೆಸರು/ಆಡಳಿತ ಶಾಖೆ	PIO ಹೆಸರು ಮತ್ತು ಪದನಾಮ	ಕಚೇರಿ ಪೋನ್ ನಂ	ಇ-ಮೇಲ್
1	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ, ಉಪ-ವಿಭಾಗ, ಸಿಂದಗಿ.	ಶ್ರೀ. ನಾಗರಾಜ. ಆಚಾರಿ. ಸ.ಇಂ-2.	08488-221197	aepwdsindagi@gmail.com

ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ

ಕ್ರ.ಸಂ	ಕಚೇರಿಯ ಹೆಸರು/ಆಡಳಿತ ಶಾಖೆ	ಸಹಾಯಕ ಹೆಸರು ಮತ್ತು ಪದನಾಮ	ಕಚೇರಿ ಪೋನ್ ನಂ	ಇ-ಮೇಲ್
1	ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ, ಉಪ-ವಿಭಾಗ ಸಿಂದಗಿ.	ಶ್ರೀ.ಎಂ. ಐ. ತೊರವಿ. ಪ್ರ.ದ.ಸ.	08488-221197	aepwdsindagi@gmail.com

Appliate Authority

ಕ್ರ.ಸಂ	ಕಚೇರಿಯ ಹೆಸರು/ಆಡಳಿತ ಶಾಖೆ	ಹೆಸರು ಮತ್ತು ಪದನಾಮ	ಕಚೇರಿ ಪೋನ್ ನಂ	ಇ-ಮೇಲ್
1	ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ, ವಿಭಾಗ ವಿಜಯಪುರ.	ಶ್ರೀ. ವಿ. ಆರ್. ಹಿರೇಗೌಡರ. ಕಾರ್ಯನಿರ್ವಾಹಕ ಅಭಿಯಂತರರು	08352-250045	eepwdbj062@rediffmail.co.in

ಅಧ್ಯಾಯನ - 17

Other Useful Information

[ಭಾಗ 4(1)(ಬಿ)(xvii)]

Please give below any other information or details of publications which are of relevance or of use to the Citizens.

1) ಇತರೇ ವಿವರಗಳು ಏನು ಇರುವದಿಲ್ಲ.